



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಸಂಪುಟ - ೧೫೬
Volume - 156

ಮೈಸೂರು, ಶುಕ್ರವಾರ, ೧೮, ಜೂನ್, ೨೦೨೧ (ಜ್ಯೇಷ್ಠ, ೨೮, ಶಕವರ್ಷ, ೧೯೪೩)
MYSURU, FRIDAY, 18, JUNE, 2021 (JYAISTHA, 28, SHAKAVARSHA, 1943)

ಸಂಚಿಕೆ ೩೦
Issue 30

ಭಾಗ ೬ಎ

ಮೈಸೂರು ವಿಭಾಗಕ್ಕೆ ಮತ್ತು ಮೈಸೂರು, ಮಂಡ್ಯ, ಹಾಸನ ಚಿಕ್ಕಮಗಳೂರು, ದಕ್ಷಿಣಕನ್ನಡ ಕೊಡಗು, ಚಾಮರಾಜನಗರ, ಉಡುಪಿ ಜಿಲ್ಲೆಗಳಿಗೆ ಅನ್ವಯವಾಗುವ ಅಧಿಸೂಚನೆಗಳು ಮತ್ತು ಆದೇಶಗಳು

ಅಧಿಸೂಚನೆ

ಪೊಲೀಸ್ ಇಲಾಖೆ

ಕೆ.ಎ.ಆರ್.ಪಿ. ಮೌಂಟೆಡ್ ಕಂಪನಿ, ಮೈಸೂರು ಇಲ್ಲಿನ ಆಂಗ್ಲ ಮತ್ತು ಕರ್ನಾಟಕ ವಾದ್ಯಗಾರ ಹಾಗೂ ಕರ್ನಾಟಕ ವಾದ್ಯಗಾರರ ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿ

ಅಧಿಸೂಚನೆ ಸಂಖ್ಯೆ:ಸಿಬ್ಬಂದಿ/20/ಕೆಎಆರ್‌ಪಿ/2015-16, ದಿನಾಂಕ:17.05.2021.

ವಿಷಯ : ಕೆ.ಎ.ಆರ್.ಪಿ. ಮೌಂಟೆಡ್ ಕಂಪನಿಯ ಆಂಗ್ಲ ವಾದ್ಯವೃಂದ ಮತ್ತು ಕರ್ನಾಟಕ ವಾದ್ಯವೃಂದದ ವಾದ್ಯಗಾರರ ನೇಮಕಾತಿ ಹಾಗೂ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸುವ ಬಗ್ಗೆ.

* * *

- 1) ಕೆ.ಎ.ಆರ್.ಪಿ. ಮೌಂಟೆಡ್ ಕಂಪನಿ, ಮೈಸೂರು ಇಲ್ಲಿ ಆಂಗ್ಲ ಮತ್ತು ಕರ್ನಾಟಕ ವಾದ್ಯಗಾರರ ಹುದ್ದೆಗಳಿಗೆ ನೇಮಕಾತಿಗಾಗಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ರಾಜ್ಯ ಪೊಲೀಸ್ ಸೇವೆಗಳು ಲಿಪಿಕ ವೃಂದ ಸೇರಿದಂತೆ (ನೇಮಕಾತಿ) ನಿಯಮಗಳು 2004ರ ಹಾಗೂ ಸರ್ಕಾರದ ಅಧಿಸೂಚನೆ ಸಂಖ್ಯೆ:ಡಿಪಿಎಆರ್:13:ಎಸ್‌ಬಿಸಿ:2001, ದಿನಾಂಕ:21.11.2001 ಮತ್ತು 01.06.2002ರ ಅನುಸಾರ ಮತ್ತು ಸರ್ಕಾರದ ಆದೇಶ ಸಂಖ್ಯೆ: ಹೆಚ್‌ಡಿ/35/ಪಿಇಎಂ/2021, ದಿನಾಂಕ: 12-5-2021 ರನ್ವಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ.
- 2) ಅರ್ಜಿಗಳನ್ನು ಕಮಾಂಡೆಂಟ್, ಕೆ.ಎ.ಆರ್.ಪಿ. ಮೌಂಟೆಡ್ ಕಂಪನಿ, ಲಲಿತಮಹಲ್ ರಸ್ತೆ, ಮೈಸೂರು-570 011 ರವರ ಕಛೇರಿಗೆ ಮುದ್ದಾಗಿ ಅಥವಾ ಅಂಚೆ ಮೂಲಕ ಕೊನೆಯ ದಿನಾಂಕದೊಳಗೆ ಕಛೇರಿಗೆ ತಲುಪುವಂತೆ ಕಳುಹಿಸುವುದು.
- 3) ಅರ್ಜಿ ಶುಲ್ಕ:

ಸಾಮಾನ್ಯ ವರ್ಗ, 2(ಎ), 2(ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ	250.00
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ	100.00

ನಿಗದಿತ ಶುಲ್ಕಕ್ಕೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‌ನ ಅಧಿಕೃತ ಶಾಖೆಗಳಿಂದ ಡಿ.ಡಿ.ಯನ್ನು “ಕಮಾಂಡೆಂಟ್, ಕೆ.ಎ.ಆರ್.ಪಿ. ಮೌಂಟೆಡ್ ಕಂಪನಿ, ಮೈಸೂರು (The Commandant, K.A.R.P. Mounted Company, Mysuru) ರವರ ಹೆಸರಿನಲ್ಲಿ ಪಡೆದು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸುವುದು. ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿಯೂ ಹಿಂದಿರುಗಿಸಲಾಗುವುದಿಲ್ಲ ಅಥವಾ ಅದನ್ನು ಇತರ ಯಾವುದೇ ಪರೀಕ್ಷೆ / ನೇಮಕಾತಿಗಳಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ. ಪೋಸ್ಟಲ್ ಆರ್ಡರ್, ಮನಿ ಆರ್ಡರ್ ಮತ್ತು ನಗದು ಇವುಗಳನ್ನು ಸ್ವೀಕರಿಸಲಾಗುವುದಿಲ್ಲ.

4) ಅರ್ಜಿ ಸಲ್ಲಿಸುವ ವಿಧಾನ :

ನಿಗದಿತ ನಮೂನೆಯ ಅರ್ಜಿ ಹಾಗೂ ಮಾಹಿತಿ / ಸೂಚನೆಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ www.ksp.gov.in ನಲ್ಲಿ ಪ್ರಕಟಿಸಲಾಗಿದೆ ಹಾಗೂ ಕೆ.ಎ.ಆರ್.ಪಿ. ಮೌಂಟೆಡ್ ಕಂಪನಿ, ಮೈಸೂರು ಕಛೇರಿಯ ಸೂಚನಾ ಫಲಕದಲ್ಲೂ ಪ್ರಕಟಿಸಲಾಗಿರುತ್ತದೆ. ಅರ್ಜಿ ನಮೂನೆಯನ್ನು ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಖರ್ಚಿನಲ್ಲಿ ಬೆರಳಚ್ಚು ಮಾಡಿಸಿ, ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಬಣ್ಣದ ಭಾವಚಿತ್ರ ಹಾಗೂ ಸಹಿಯೊಂದಿಗೆ ಅರ್ಜಿಯಲ್ಲಿರುವ ಎಲ್ಲಾ ವಿವರಗಳನ್ನು ಸಮರ್ಪಕವಾಗಿ ಭರ್ತಿಮಾಡಿ, ಕೆ.ಎ.ಆರ್.ಪಿ. ಮೌಂಟೆಡ್ ಕಂಪನಿ, ಮೈಸೂರು ರವರ ಕಛೇರಿಗೆ ಸಲ್ಲಿಸುವುದು.

- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ:1-6-2021 ಬೆಳಿಗ್ಗೆ 10:00 ಗಂಟೆಯಿಂದ.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:25-6-2021 ಸಂಜೆ 05:00 ಗಂಟೆಯವರೆಗೆ.

ಸೂಚನೆ :

ನಿಗದಿತ ದಿನಾಂಕ ಹಾಗೂ ಸಮಯದೊಳಗೆ ಸಲ್ಲಿಸಲಾಗುವ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು. ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಈ ಕಛೇರಿಗೆ ತಲುಪದಿದ್ದಲ್ಲಿ, ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲವೆಂದು ತಿಳಿಸಲಾಗಿದೆ.

ಆಂಗ್ಲ ವಾದ್ಯವೃಂದದ ವಾದ್ಯಗಾರರ ಹುದ್ದೆ :

ಈ ಹುದ್ದೆಗೆ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.

ಖಾಲಿ ಹುದ್ದೆಗಳ ವರ್ಗೀಕರಣ ಕೆಳಕಂಡಂತಿದೆ. ಈ ಕೆಳಗೆ ನಮೂದಿಸಿರುವ ಖಾಲಿ ಹುದ್ದೆಗಳ ಸಂಖ್ಯೆ ತಾತ್ಕಾಲಿಕವಾಗಿದ್ದು, ಅವಶ್ಯಕತೆ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ಬದಲಾವಣೆ ಮಾಡಲಾಗುವುದು.

ಆಂಗ್ಲ ವಾದ್ಯವೃಂದದ ವಾದ್ಯಗಾರರ ಹುದ್ದೆಗೆ - 07 ಖಾಲಿ ಹುದ್ದೆಗಳ ವರ್ಗೀಕರಣ ಕೆಳಗಿನಂತಿದೆ.

ವರ್ಗ	ಒಟ್ಟು ಹುದ್ದೆಗಳ ಸಂಖ್ಯೆ	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕರು	ಯೋಜನೆಗಳಿಂದ ನಿರಾಶ್ರಿತಗೊಂಡ ಅಭ್ಯರ್ಥಿ	ಕನ್ನಡ ಮಾಧ್ಯಮ	ಇತರರು
ಸಾಮಾನ್ಯ ವರ್ಗ	03	01	-	-	-	02
ಪರಿಶಿಷ್ಟ ಜಾತಿ	01	01	-	-	-	-
ಪರಿಶಿಷ್ಟ ಪಂಗಡ	-	-	-	-	-	-
ಪ್ರವರ್ಗ-1	01	-	-	-	-	01
ಪ್ರವರ್ಗ-2ಎ	01	-	-	-	-	01
ಪ್ರವರ್ಗ-2ಬಿ	01	-	-	-	-	01
ಪ್ರವರ್ಗ-3ಎ	-	-	-	-	-	-
ಪ್ರವರ್ಗ-3ಬಿ	-	-	-	-	-	-
ಒಟ್ಟು	07	02	-	-	-	05

ಖಾಲಿ ಇರುವ ವಾದ್ಯಗಾರರ ಹುದ್ದೆಗಳ ವಿವರ:

ಕ್ರ.ಸಂ.	ವಾದ್ಯಗಳ ಹೆಸರು	ರಿಕ್ತ ಸ್ಥಾನ
1	Violin	01
2	B ^b Trumpet	01
3	B ^b Trumpet / Cornet	01

ಕ್ರ.ಸಂ.	ವಾದ್ಯಗಳ ಹೆಸರು	ರಿಕ್ತ ಸ್ಥಾನ
4	B ^b Clarinet	01
5	Tenor Trombone	01
6	Tuba / Chest Bass	01
7	Bass Trombone	01
	ಒಟ್ಟು	07

ತಂತಿ ವಾದ್ಯದವರು ಒಂದು ಬ್ರಾಸ್ ಅಥವಾ ಒಂದು ರೀಡ್ (Bross or Reed) ವಾದ್ಯವನ್ನು ನುಡಿಸಲು ಅನುಭವ ಹೊಂದಿರಬೇಕು.

ಟಿಪ್ಪಣಿ : ವಾದ್ಯಗಾರರ ಹುದ್ದೆಗಳಲ್ಲಿ ವಾದ್ಯಗಳನ್ನು ನುಡಿಸುವ ಅರ್ಹತೆಯ ಆಧಾರದ ಮೇಲೆ ಖಾಲಿಯಿರುವ ಹುದ್ದೆಗಳನ್ನು ಭರ್ತಿಮಾಡುವಾಗ, ಮೇಲೆ ಅಧಿಸೂಚನೆ ಹೊರಡಿಸಿರುವ ಮೀಸಲಾತಿಯನ್ವಯ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಸದರಿ ಖಾಲಿ ಹುದ್ದೆಗಳನ್ನು ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ/08/ಸಿಹಿಮ/95, ದಿನಾಂಕ:20.06.1995 ರನ್ವಯ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಂದ ಭರ್ತಿ ಮಾಡಲಾಗುವುದು ಮತ್ತು ನಷ್ಟಗೊಂಡ ರಿಕ್ತ ಸ್ಥಾನಗಳನ್ನು ಮುಂದಿನ ನೇರ ನೇಮಕಾತಿಗಳಲ್ಲಿ ನಿಯಮಾನುಸಾರ ಸರಿದೂಗಿಸಿಕೊಳ್ಳಲಾಗುವುದು.

1) ಅರ್ಹತಾ ಷರತ್ತುಗಳು :

- ಭಾರತೀಯನಾಗಿರತಕ್ಕದ್ದು.
- ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿಯು ಸರ್ಕಾರದಿಂದ ಪೂರ್ವಾನುಮತಿಯನ್ನು ಪಡೆಯದೇ ನೇಮಕಾತಿಗೆ ಅರ್ಹರಾಗುವುದಿಲ್ಲ.
- ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತನಾಗಿರಬೇಕು ಮತ್ತು ಅವರ ನೇಮಕಾತಿಯ ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಭವವಿರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತರಾಗಿರಬೇಕು.

2) ವಯೋಮಿತಿ :

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ ದಿನಾಂಕ:25-6-2021ಕ್ಕೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಹಾಗೂ 30 ವರ್ಷಗಳನ್ನು ಮೀರಿರಬಾರದು.

3) ಕನಿಷ್ಠ ವಿದ್ಯಾರ್ಹತೆ:

- ಲಂಡನ್‌ನ ಟ್ರಿನಿಟಿ ಸಂಗೀತ ಕಾಲೇಜ್‌ನ ಲಿನ್ಸಿಯೇಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
- ಇದಲ್ಲದೆ, ಎಲ್ಲಾ ರೀತಿಯ ದೊಡ್ಡ ಪ್ರಮಾಣದ, ಸಣ್ಣ ಪ್ರಮಾಣದ ಮತ್ತು ಕ್ರೋಮ್ಯಾಟಿಕ್ ಸೈಲಿನ್ ವಾದ್ಯಗಳ ಬಗ್ಗೆ ತಿಳುವಳಿಕೆ ಇರಬೇಕು ಹಾಗೂ ವಾದ್ಯೋಪಕರಣಗಳನ್ನು ಆ ಕ್ಷಣವೇ ಸರಾಗವಾಗಿ ನುಡಿಸುವ ಸಾಮರ್ಥ್ಯವಿರಬೇಕು.

4) ಖಾಯಂ ಪೂರ್ವ ಅವಧಿ, ವೇತನ ಶ್ರೇಣಿ ಮತ್ತು ಪಿಂಚಣಿ ಸೌಲಭ್ಯ :

- ಖಾಯಂ ಪೂರ್ವ ಅವಧಿ :
ನೇರ ನೇಮಕಾತಿ ಮೂಲಕ ಆಯ್ಕೆಗೊಂಡ ಅಭ್ಯರ್ಥಿಗಳು ಎರಡು ವರ್ಷ ಆರು ತಿಂಗಳು ಖಾಯಂ ಪೂರ್ವ ಅವಧಿಯಲ್ಲಿರುತ್ತಾರೆ.
- ವೇತನ ಶ್ರೇಣಿ ₹23500-550-24600-600-27000-650-29600-750-32600-850-36000-950-39800-1100-46400-1250-47650
- ಪಿಂಚಣಿ ಸೌಲಭ್ಯ :
ಸರ್ಕಾರದ ಆದೇಶ ಸಂಖ್ಯೆ:ಎಫ್‌ಡಿ(ಎಸ್‌ಪಿಎಲ್)/04/ಪಿಇಟಿ/2005, ದಿನಾಂಕ:31.03.2006 ರಂತೆ ನೂತನ ಅಂಶದಾಯಿ ಪಿಂಚಣಿ ಸೌಲಭ್ಯ ಅನ್ವಯವಾಗುವುದು.

5) ಲಿಖಿತ ಪರೀಕ್ಷೆ :

ಅಭ್ಯರ್ಥಿಗಳಿಗೆ ಒಂದು ಗಂಟೆ ಅವಧಿಯ ಲಿಖಿತ ಪರೀಕ್ಷೆಯಿದ್ದು, ಪ್ರಶ್ನೆಪತ್ರಿಕೆಯು ಸಂಗೀತದ ವಿಷಯವಾದಂತಹ 15 ದೊಡ್ಡ ಪ್ರಮಾಣದ ಸ್ಕೇಲ್ ಮತ್ತು ಇದನ್ನು ಸೇರಿದಂತೆ ಷಾರ್ಟ್ ಮತ್ತು ಫ್ಲಾಟ್‌ನ 15 ಹಾರ್ಮೋನಿಕ್ ಸಣ್ಣ ಪ್ರಮಾಣದ ಸ್ಕೇಲ್ ಹಾಗೂ 15 ಮೆಲೋಡಿಕ್ ಸಣ್ಣ ಪ್ರಮಾಣದ ಸ್ಕೇಲ್ ಇತ್ಯಾದಿಯನ್ನು ಒಳಗೊಂಡಿರುತ್ತದೆ. ಈ ಲಿಖಿತ ಪರೀಕ್ಷೆಗೆ 50 ಅಂಕಗಳು ಇರುತ್ತದೆ. ಆದರೆ ಕನಿಷ್ಠ ಅಂಕಗಳೇನೂ ಇರುವುದಿಲ್ಲ.

6) ಪ್ರಾಯೋಗಿಕ ಪರೀಕ್ಷೆ:

ಅಭ್ಯರ್ಥಿಗಳಿಗೆ ಇಂಟರ್‌ವಲ್ ಡಾಮಿನೆಂಟ್ ಮತ್ತು ಡಿಮಿನಿಷಿಂಗ್ ಇಂಟರ್‌ವಲ್ ಮತ್ತು ಅದನ್ನು ಬರೆಯುವ ಮತ್ತು ನುಡಿಸುವ ಸಾಮರ್ಥ್ಯವಿರಬೇಕು ಹಾಗೂ ಎಲ್ಲಾ ದೊಡ್ಡ ಪ್ರಮಾಣದ, ಸಣ್ಣ ಪ್ರಮಾಣದ ಮತ್ತು ಕೊಮ್ಮಾಟಿಕ್ ಸ್ಕೇಲ್‌ಗಳ ತಿಳುವಳಿಕೆ ಇರಬೇಕು ಹಾಗೂ ಆ ಕ್ಷಣದಲ್ಲಿ ಚೆನ್ನಾಗಿ, ಸರಾಗವಾಗಿ ನೇಮಕಾತಿ ಸಮಿತಿ ಮುಂದೆ ನುಡಿಸುವ ಸಾಮರ್ಥ್ಯವಿರಬೇಕು. ಈ ಪ್ರಾಯೋಗಿಕ ಪರೀಕ್ಷೆಯ ಅವಧಿ ಒಂದು ಗಂಟೆ ಮತ್ತು ಇದಕ್ಕೆ ೫೦ ಅಂಕಗಳು ಇರುತ್ತದೆ. ಆದರೆ ಇದಕ್ಕೆ ಕನಿಷ್ಠ ಅಂಕಗಳೇನೂ ಇರುವುದಿಲ್ಲ.

7) ಸಂದರ್ಶನ:

ಲಿಖಿತ ಪರೀಕ್ಷೆ ಮತ್ತು ಪ್ರಾಯೋಗಿಕ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಲಾಗುವುದು. ಈ ಅರ್ಹತಾ ಪಟ್ಟಿಯಿಂದ ಪ್ರತಿ ವರ್ಗದಲ್ಲಿ ಅಧಿಸೂಚಿತ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು 1:3ರ ಪ್ರಮಾಣದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಈ ಸಂದರ್ಶನಕ್ಕೆ ಐದು (05) ಅಂಕಗಳಿವೆ. ಇದಕ್ಕೆ ಕನಿಷ್ಠ ಅಂಕಗಳು ಇರುವುದಿಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಪರೀಕ್ಷೆ ನಂತರ ಅಧಿಸೂಚನೆಯ ಖಾಲಿ ಹುದ್ದೆಗಳಿಗೆ ವರ್ಗೀಕರಣದಂತೆ ಆಯ್ಕೆ ಪಟ್ಟಿ ತಯಾರು ಮಾಡಲಾಗುವುದು ಮತ್ತು ರಾಜ್ಯಪತ್ರದಲ್ಲಿ ಪ್ರಕಟಿಸಲಾಗುವುದು.

8) ವೈದ್ಯಕೀಯ ಪರೀಕ್ಷೆ:

ಅ. ದೃಷ್ಟಿ :

1. ದೂರದೃಷ್ಟಿ	ಉತ್ತಮ	ಕನಿಷ್ಠ
	6/9	ಅಥವಾ 6/9
	6/9	6/12
2. ಸಮೀಪದೃಷ್ಟಿ	0/6	0/8

ಪ್ರತಿ ಕಣ್ಣು ಸಂಪೂರ್ಣ ಕ್ಷೇತ್ರ ದೃಷ್ಟಿ ಹೊಂದಿರಬೇಕು. ವರ್ಣಾಂಧತೆ, ಮೆಳ್ಳಗಣ್ಣು ಅಥವಾ ಯಾವುದೇ ಕಣ್ಣಿನ ಅಥವಾ ರೆಪ್ಪೆಯ ವಿಕೃತ ಸ್ಥಿತಿಯನ್ನು ಅನರ್ಹತೆಯೆಂದು ಪರಿಗಣಿಸಲಾಗುವುದು.

ಆ. ಶ್ರವಣ ಶಕ್ತಿ:

- 1) ರಿನ್ನೆಸ್ ಪರೀಕ್ಷೆ (Rinne's Test)
- 2) ವೆಬರ್ ಪರೀಕ್ಷೆ (Weber's Test)
- 3) ವೆರ್ಟಿಗೋ ಪರೀಕ್ಷೆ (Tests for Vertigo)

ಕರ್ನಾಟಕ ವಾದ್ಯವೃಂದದ ವಾದ್ಯಗಾರರ ಹುದ್ದೆ :

ಈ ಹುದ್ದೆಗೆ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.

ಖಾಲಿ ಹುದ್ದೆಗಳ ವರ್ಗೀಕರಣ ಕೆಳಕಂಡಂತಿದೆ. ಈ ಕೆಳಗೆ ನಮೂದಿಸಿರುವ ಖಾಲಿ ಹುದ್ದೆಗಳ ಸಂಖ್ಯೆ ತಾತ್ಕಾಲಿಕವಾಗಿದ್ದು, ಅವಶ್ಯಕತೆ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ಬದಲಾವಣೆ ಮಾಡಲಾಗುವುದು.

ಕರ್ನಾಟಕ ವಾದ್ಯವೃಂದದ ವಾದ್ಯಗಾರರ ಹುದ್ದೆಗೆ - 08 ಖಾಲಿ ಹುದ್ದೆಗಳ ವರ್ಗೀಕರಣ ಕೆಳಗಿನಂತಿದೆ.

ವರ್ಗ	ಒಟ್ಟು ಹುದ್ದೆಗಳ ಸಂಖ್ಯೆ	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕರು	ಯೋಜನೆಗಳಿಂದ ನಿರಾಶ್ರಿತಗೊಂಡ ಅಭ್ಯರ್ಥಿ	ಕನ್ನಡ ಮಾಧ್ಯಮ	ಇತರರು
ಸಾಮಾನ್ಯ ವರ್ಗ	04	01	-	-	-	03
ಪರಿಶಿಷ್ಟ ಜಾತಿ	01	-	-	-	-	01
ಪರಿಶಿಷ್ಟ ಪಂಗಡ	-	-	-	-	-	-
ಪ್ರವರ್ಗ-1	-	-	-	-	-	-
ಪ್ರವರ್ಗ-2ಎ	01	-	-	-	-	01
ಪ್ರವರ್ಗ-2ಬಿ	-	-	-	-	-	-
ಪ್ರವರ್ಗ-3ಎ	01	-	-	-	-	01
ಪ್ರವರ್ಗ-3ಬಿ	01	-	-	-	-	01
ಒಟ್ಟು	08	01	-	-	-	07

ಖಾಲಿ ಇರುವ ವಾದ್ಯಗಾರರ ಹುದ್ದೆಗಳ ವಿವರ:

ಕ್ರ.ಸಂ.	ವಾದ್ಯಗಳ ಹೆಸರು	ರಿಕ್ತ ಸ್ಥಾನ
1	ವೀಣೆ	01
2	ದಿಲ್‌ರೂಬ	01
3	ಎಫೋನಿಯಂ	01
4	ಕ್ಲಾರಿಯೋನೆಟ್	01
5	ಓಬೋ	01
6	ಆಲ್ಟೋ ಸ್ಯಾಕ್ಸೋಫೋನ್	01
7	ಶಹನಾಯ್	01
8	ಹಾರ್ಮೋನಿಯಂ	01
	ಒಟ್ಟು	08

ಟಿಪ್ಪಣಿ : ವಾದ್ಯಗಾರರ ಹುದ್ದೆಗಳಲ್ಲಿ ವಾದ್ಯಗಳನ್ನು ನುಡಿಸುವ ಅರ್ಹತೆಯ ಆಧಾರದ ಮೇಲೆ ಖಾಲಿಯಿರುವ ಹುದ್ದೆಗಳನ್ನು ಭರ್ತಿಮಾಡುವಾಗ, ಮೇಲೆ ಅಧಿಸೂಚನೆ ಹೊರಡಿಸಿರುವ ಮೀಸಲಾತಿಯನ್ವಯ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಸದರಿ ಖಾಲಿ ಹುದ್ದೆಗಳನ್ನು ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ/08/ಸೆಹಿಮ/95, ದಿನಾಂಕ:20.06.1995 ರನ್ವಯ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಂದ ಭರ್ತಿ ಮಾಡಲಾಗುವುದು ಮತ್ತು ನಷ್ಟಗೊಂಡ ರಿಕ್ತ ಸ್ಥಾನಗಳನ್ನು ಮುಂದಿನ ನೇರ ನೇಮಕಾತಿಗಳಲ್ಲಿ ನಿಯಮಾನುಸಾರ ಸರಿದೂಗಿಸಿಕೊಳ್ಳಲಾಗುವುದು.

1) ಅರ್ಹತಾ ಷರತ್ತುಗಳು :

- ಭಾರತೀಯನಾಗಿರತಕ್ಕದ್ದು.
- ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿಯು ಸರ್ಕಾರದಿಂದ ಪೂರ್ವಾನುಮತಿಯನ್ನು ಪಡೆಯದೇ ನೇಮಕಾತಿಗೆ ಅರ್ಹರಾಗುವುದಿಲ್ಲ.
- ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತನಾಗಿರಬೇಕು ಮತ್ತು ಅವರ ನೇಮಕಾತಿಯ ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಭವವಿರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತರಾಗಿರಬೇಕು.

2) ವಯೋಮಿತಿ :

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ ದಿನಾಂಕ: 25-6-2021ಕ್ಕೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಹಾಗೂ 30 ವರ್ಷಗಳನ್ನು ಮೀರಿರಬಾರದು.

3) ಕನಿಷ್ಠ ವಿದ್ಯಾರ್ಹತೆ:

1) ಕರ್ನಾಟಕ ಸಂಗೀತದಲ್ಲಿ ಸೀನಿಯರ್ ಗ್ರೇಡ್ ಪರೀಕ್ಷೆ ತೇರ್ಗಡೆಯಾಗಿರಬೇಕು.

ಅಥವಾ

ಕಾನೂನಿನ ಅನ್ವಯ ಸ್ಥಾಪಿಸಲಾಗಿರುವ ವಿಶ್ವವಿದ್ಯಾಲಯದ 'ಬಿ' ಮ್ಯೂಸಿಕ್ ಪದವಿ.

2) ಎಲ್ಲಾ ದೊಡ್ಡ ಪ್ರಮಾಣದ, ಸಣ್ಣ ಪ್ರಮಾಣದ ಹಾಗೂ ಕ್ರೋಮ್ಯಾಟಿಕ್ ಸ್ಕೇಲ್‌ಗಳ ತಿಳುವಳಿಕೆ ಇರಬೇಕು ಮತ್ತು ಕೂಡಲೇ ಸರಾಗವಾಗಿ ವಾದ್ಯ ನುಡಿಸುವ ಸಾಮರ್ಥ್ಯವಿರಬೇಕು.

4) ಖಾಯಂ ಪೂರ್ವ ಅವಧಿ, ವೇತನ ಶ್ರೇಣಿ ಮತ್ತು ಪಿಂಚಣಿ ಸೌಲಭ್ಯ :

ಅ) ಖಾಯಂ ಪೂರ್ವ ಅವಧಿ :

ನೇರ ನೇಮಕಾತಿ ಮೂಲಕ ಆಯ್ಕೆಗೊಂಡ ಅಭ್ಯರ್ಥಿಗಳು ಎರಡು ವರ್ಷ ಆರು ತಿಂಗಳು ಖಾಯಂ ಪೂರ್ವ ಅವಧಿಯಲ್ಲಿರುತ್ತಾರೆ.

ಆ) ವೇತನ ಶ್ರೇಣಿ 23500-550-24600-600-27000-650-29600-750-32600-850-36000-950-39800-1100-46400-1250-47650

ಇ) ಪಿಂಚಣಿ ಸೌಲಭ್ಯ :

ಸರ್ಕಾರದ ಆದೇಶ ಸಂಖ್ಯೆ:ಎಫ್‌ಡಿ(ಎಸ್‌ಪಿಎಲ್)/04/ಪಿಇಟಿ/2005, ದಿನಾಂಕ:31.03.2006 ರಂತೆ ನೂತನ ಅಂಶದಾಯಿ ಪಿಂಚಣಿ ಸೌಲಭ್ಯ ಅನ್ವಯವಾಗುವುದು.

5) ಲಿಖಿತ ಪರೀಕ್ಷೆ :

ಎಲ್ಲಾ ಅಭ್ಯರ್ಥಿಗಳಿಗೆ ಒಂದು ಲಿಖಿತ ಪರೀಕ್ಷೆಯು ಕರ್ನಾಟಕ ಶಾಸ್ತ್ರೀಯ ವಿಷಯಗಳಾದ ಶ್ರುತಿಜ್ಞಾನ, ಲಯಜ್ಞಾನ, ಮನೋಧರ್ಮ ಇತ್ಯಾದಿಗಳಿಗೆ ಇರುತ್ತದೆ. ಪ್ರಶ್ನೆಯು ಸಂಗೀತ ಪದವಿ ಪರೀಕ್ಷೆಯ ಸೀನಿಯರ್ ಗ್ರೇಡ್ ಸಂಗೀತದ ಮಟ್ಟದಲ್ಲಿರುತ್ತದೆ. ಈ ಪರೀಕ್ಷೆಯ ಅವಧಿ ಒಂದು ಗಂಟೆಯಿದ್ದು, 50 ಅಂಕಗಳಿರುತ್ತದೆ.

6) ಪ್ರಾಯೋಗಿಕ ಪರೀಕ್ಷೆ :

ಅಭ್ಯರ್ಥಿಗಳು ಶ್ರುತಿ, ಲಯ, ಮನೋಧರ್ಮ ಮತ್ತು ಶಾಸ್ತ್ರೀಯ ಸಂಗೀತದ ತಿಳುವಳಿಕೆ ಹೊಂದಿರಬೇಕು ಮತ್ತು ಕೂಡಲೇ ಸರಾಗವಾಗಿ ಸಂಗೀತವನ್ನು ನೇಮಕಾತಿ ಸಮಿತಿ ಮುಂದೆ ನುಡಿಸುವ ಸಾಮರ್ಥ್ಯವಿರಬೇಕು. ಈ ಪರೀಕ್ಷೆಯು ಒಂದು ಗಂಟೆಯಿದ್ದು, ೫೦ ಅಂಕಗಳಿರುತ್ತವೆ. ಆದರೆ ಕನಿಷ್ಠ ಅಂಕಗಳೇನೂ ಇರುವುದಿಲ್ಲ.

7) ಸಂದರ್ಶನ :

ಲಿಖಿತ ಪರೀಕ್ಷೆ ಮತ್ತು ಪ್ರಾಯೋಗಿಕ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಲಾಗುವುದು. ಈ ಅರ್ಹತಾ ಪಟ್ಟಿಯಿಂದ ಪ್ರತಿ ವರ್ಗದಲ್ಲಿ ಅಧಿಸೂಚಿತ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ೧:೩ರ ಪ್ರಮಾಣದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಈ ಸಂದರ್ಶನಕ್ಕೆ ಐದು (೫) ಅಂಕಗಳಿವೆ. ಇದಕ್ಕೆ ಕನಿಷ್ಠ ಅಂಕಗಳು ಇರುವುದಿಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಪರೀಕ್ಷೆ ನಂತರ ಅಧಿಸೂಚನೆಯ ಖಾಲಿ ಹುದ್ದೆಗಳಿಗೆ ವರ್ಗೀಕರಣದಂತೆ ಆಯ್ಕೆ ಪಟ್ಟಿ ತಯಾರು ಮಾಡಲಾಗುವುದು ಮತ್ತು ರಾಜ್ಯಪತ್ರದಲ್ಲಿ ಪ್ರಕಟಿಸಲಾಗುವುದು.

8) ವೈದ್ಯಕೀಯ ಪರೀಕ್ಷೆ:

ಅ. ದೃಷ್ಟಿ :

1. ದೂರದೃಷ್ಟಿ	<u>ಉತ್ತಮ</u>	<u>ಕನಿಷ್ಠ</u>
	6/9	ಅಥವಾ 6/9
	6/9	6/12
2. ಸಮೀಪದೃಷ್ಟಿ	0/6	0/8

ಪ್ರತಿ ಕಣ್ಣು ಸಂಪೂರ್ಣ ಕ್ಷೇತ್ರ ದೃಷ್ಟಿ ಹೊಂದಿರಬೇಕು. ವರ್ಣಾಂಧತೆ, ಮೆಳ್ಳಗಣ್ಣು ಅಥವಾ ಯಾವುದೇ ಕಣ್ಣಿನ ಅಥವಾ ರೆಪ್ಪೆಯ ವಿಕೃತ ಸ್ಥಿತಿಯನ್ನು ಅನರ್ಹತೆಯೆಂದು ಪರಿಗಣಿಸಲಾಗುವುದು.

ಆ. ಶ್ರವಣ ಶಕ್ತಿ:

- 1) ರಿನ್ನೆಸ್ ಪರೀಕ್ಷೆ (Rinne's Test)
- 2) ವೆಬರ್ ಪರೀಕ್ಷೆ (Weber's Test)
- 3) ವೆರ್ಟಿಗೋ ಪರೀಕ್ಷೆ (Tests for Vertigo)

ಕರ್ನಾಟಕ ವಾದ್ಯಗಾರರ ಬ್ಯಾಕ್‌ಲಾಗ್ (ಹಿಂಬಾಕಿ) ಹುದ್ದೆಗಳಿಗೆ ಅರ್ಜಿ ಕರೆಯುವ ಬಗ್ಗೆ.

ಬ್ಯಾಕ್‌ಲಾಗ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರತ್ಯೇಕವಾಗಿ ಅರ್ಜಿ ಮತ್ತು ಲಕೋಟಿಯಲ್ಲಿ ಬ್ಯಾಕ್‌ಲಾಗ್ ಹುದ್ದೆಗೆ ಎಂದು ನಮೂದಿಸಿ ಸಲ್ಲಿಸಬೇಕು.

ಈ ಹುದ್ದೆಗೆ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.

ಖಾಲಿ ಹುದ್ದೆಗಳ ವರ್ಗೀಕರಣ ಕೆಳಕಂಡಂತಿದೆ. ಈ ಕೆಳಗೆ ನಮೂದಿಸಿರುವ ಖಾಲಿ ಹುದ್ದೆಗಳ ಸಂಖ್ಯೆ ತಾತ್ಕಾಲಿಕವಾಗಿದ್ದು, ಅವಶ್ಯಕತೆ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ಬದಲಾವಣೆ ಮಾಡಲಾಗುವುದು.

ಕರ್ನಾಟಕ ವಾದ್ಯವೃಂದದ ವಾದ್ಯಗಾರರ ಬ್ಯಾಕ್‌ಲಾಗ್ ಹುದ್ದೆಗೆ - 02 ಖಾಲಿ ಹುದ್ದೆಗಳ ವರ್ಗೀಕರಣ ಕೆಳಗಿನಂತಿದೆ.

ವರ್ಗ	ಒಟ್ಟು ಹುದ್ದೆಗಳ ಸಂಖ್ಯೆ	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕರು	ಯೋಜನೆಗಳಿಂದ ನಿರಾಶ್ರಿತಗೊಂಡ ಅಭ್ಯರ್ಥಿ	ಕನ್ನಡ ಮಾಧ್ಯಮ	ಇತರರು
ಪರಿಶಿಷ್ಟ ಜಾತಿ	01	-	-	-	-	01
ಪರಿಶಿಷ್ಟ ಪಂಗಡ	01	-	-	-	-	01
ಒಟ್ಟು	02	-	-	-	-	02

ಖಾಲಿ ಇರುವ ವಾದ್ಯಗಾರರ ಹುದ್ದೆಗಳ ವಿವರ:

ಕ್ರ.ಸಂ.	ವಾದ್ಯಗಳ ಹೆಸರು	ರಿಕ್ತ ಸ್ಥಾನ
1	ವೀಣೆ	01
2	ದಿಲ್‌ರೂಬ	01
	ಒಟ್ಟು	02

1. ಅರ್ಹತಾ ಷರತ್ತುಗಳು :

1. ಭಾರತೀಯನಾಗಿರತಕ್ಕದ್ದು.
2. ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿಯು ಸರ್ಕಾರದಿಂದ ಪೂರ್ವಾನುಮತಿಯನ್ನು ಪಡೆಯದೇ ನೇಮಕಾತಿಗೆ ಅರ್ಹರಾಗುವುದಿಲ್ಲ.
3. ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತನಾಗಿರಬೇಕು ಮತ್ತು ಅವರ ನೇಮಕಾತಿಯ ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಭವವಿರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತರಾಗಿರಬೇಕು.

2. ವಯೋಮಿತಿ :

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ ದಿನಾಂಕ: 25-6-2021 ಕ್ಕೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಹಾಗೂ 40 ವರ್ಷಗಳನ್ನು ಮೀರಿರಬಾರದು.

3. ಕನಿಷ್ಠ ವಿದ್ಯಾರ್ಹತೆ:

1) ಕರ್ನಾಟಕ ಸಂಗೀತದಲ್ಲಿ ಸೀನಿಯರ್ ಗ್ರೇಡ್ ಪರೀಕ್ಷೆ ತೇರ್ಗಡೆಯಾಗಿರಬೇಕು.

ಅಥವಾ

ಕಾನೂನಿನ ಅನ್ವಯ ಸ್ಥಾಪಿಸಲಾಗಿರುವ ವಿಶ್ವವಿದ್ಯಾಲಯದ 'ಬಿ' ಮ್ಯೂಸಿಕ್ ಪದವಿ.

2) ಎಲ್ಲಾ ದೊಡ್ಡ ಪ್ರಮಾಣದ, ಸಣ್ಣ ಪ್ರಮಾಣದ ಹಾಗೂ ಕ್ರೋಮ್ಯಾಟಿಕ್ ಸ್ಕೇಲ್‌ಗಳ ತಿಳುವಳಿಕೆ ಇರಬೇಕು ಮತ್ತು ಕೂಡಲೇ ಸರಾಗವಾಗಿ ವಾದ್ಯ ನುಡಿಸುವ ಸಾಮರ್ಥ್ಯವಿರಬೇಕು.

4. ಖಾಯಂ ಪೂರ್ವ ಅವಧಿ, ವೇತನ ಶ್ರೇಣಿ ಮತ್ತು ಪಿಂಚಣಿ ಸೌಲಭ್ಯ :

ಅ) ಖಾಯಂ ಪೂರ್ವ ಅವಧಿ :

ನೇರ ನೇಮಕಾತಿ ಮೂಲಕ ಆಯ್ಕೆಗೊಂಡ ಅಭ್ಯರ್ಥಿಗಳು ಎರಡು ವರ್ಷ ಆರು ತಿಂಗಳು ಖಾಯಂ ಪೂರ್ವ ಅವಧಿಯಲ್ಲಿರುತ್ತಾರೆ.

ಆ) ವೇತನ ಶ್ರೇಣಿ ₹23500-550-24600-600-27000-650-29600-750-32600-850-36000-950-39800-1100-46400-1250-47650

ಇ) ಪಿಂಚಣಿ ಸೌಲಭ್ಯ :

ಸರ್ಕಾರದ ಆದೇಶ ಸಂಖ್ಯೆ:ಎಫ್‌ಡಿ(ಎಸ್‌ಪಿಎಲ್)/04/ಪಿಇಟಿ/2005, ದಿನಾಂಕ:31.03.2006 ರಂತೆ ನೂತನ ಅಂಶದಾಯಿ ಪಿಂಚಣಿ ಸೌಲಭ್ಯ ಅನ್ವಯವಾಗುವುದು.

5. ಆಯ್ಕೆ ವಿಧಾನ :

ಅಭ್ಯರ್ಥಿಗಳಿಂದ ಸ್ವೀಕರಿಸಿರುವ ಅರ್ಜಿಗಳನ್ನು ಹುದ್ದೆಗೆ ನಿಗದಿಪಡಿಸಿರುವ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಲಾಗುವುದು. ಅರ್ಹತಾಪಟ್ಟಿಯನ್ನು ತಯಾರಿಸುವಾಗ ಸರ್ಕಾರದ ಅಧಿಸೂಚನೆ ಸಂಖ್ಯೆ:ಡಿಪಿಎಆರ್:13:ಎಸ್‌ಬಿಸಿ:01, ದಿನಾಂಕ:21.11.2001 ರನ್ವಯ ಕನಿಷ್ಠ 29 ವರ್ಷ ವಯಸ್ಸಾಗಿರುವ ಹಾಗೂ ಗರಿಷ್ಠ 40 ವರ್ಷ ಮೀರದ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. 40 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ದೊರಕದಿದ್ದಲ್ಲಿ 18 ವರ್ಷದಿಂದ 29 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು.

6. ವೈದ್ಯಕೀಯ ಪರೀಕ್ಷೆ:

ಅ. ದೃಷ್ಟಿ :

1. ದೂರದೃಷ್ಟಿ	ಉತ್ತಮ	ಕನಿಷ್ಠ
	6/9	ಅಥವಾ 6/9
	6/9	6/12
2. ಸಮೀಪದೃಷ್ಟಿ	0/6	0/8

ಪ್ರತಿ ಕಣ್ಣು ಸಂಪೂರ್ಣ ಕ್ಷೇತ್ರ ದೃಷ್ಟಿ ಹೊಂದಿರಬೇಕು. ವರ್ಣಾಂಧತೆ, ಮೆಳ್ಳಗಣ್ಣು ಅಥವಾ ಯಾವುದೇ ಕಣ್ಣಿನ ಅಥವಾ ರೆಪ್ಪೆಯ ವಿಕೃತ ಸ್ಥಿತಿಯನ್ನು ಅನರ್ಹತೆಯೆಂದು ಪರಿಗಣಿಸಲಾಗುವುದು.

ಆ. ಶ್ರವಣ ಶಕ್ತಿ:

- 1) ರಿನ್ನೆಸ್ ಪರೀಕ್ಷೆ (Rinne's Test)
- 2) ವೆಬರ್ ಪರೀಕ್ಷೆ (Weber's Test)
- 3) ವೆರ್ಟಿಗೋ ಪರೀಕ್ಷೆ (Tests for Vertigo)

ಕೆ.ಎ.ಆರ್.ಪಿ. ಮೌಂಟೆಡ್ ಕಂಪನಿಯ ಆಂಗ್ಲ ಮತ್ತು ಕರ್ನಾಟಕ ವಾದ್ಯವೃಂದಗಳ ವಾದ್ಯಗಾರ ಹುದ್ದೆಗೆ ಅರ್ಜಿ ಸಲ್ಲಿಸುವ ಬಗ್ಗೆ ಮೀಸಲಾತಿಯ ಬಗ್ಗೆ ಇತರೆ ವಿವರಗಳು

1) ಜಾತಿ ಮೀಸಲಾತಿ ಪ್ರಮಾಣ ಪತ್ರಗಳು :

- ಎ) ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಸಂಬಂಧಪಟ್ಟ ತಹಶೀಲ್ದಾರ್ ರವರಿಂದ ನೀಡಲಾದ ಜಾತಿ ಪ್ರಮಾಣ ಪತ್ರ "ನಮೂನೆ-ಡಿ"ರಲ್ಲಿ
- ಬಿ) ಪ್ರವರ್ಗ-1 ವರ್ಗದ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ತಹಶೀಲ್ದಾರ್ ರವರಿಂದ ಪಡೆದ ನಮೂನೆ- 'ಇ' ಪ್ರಮಾಣ ಪತ್ರ
- ಸಿ) ಪ್ರವರ್ಗ-2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ತಹಶೀಲ್ದಾರ್ ರವರಿಂದ ಪಡೆದ ನಮೂನೆ - "ಎಫ್" ಪ್ರಮಾಣ ಪತ್ರ

ಸೂಚನೆ: "ನಮೂನೆ-ಎಫ್" ಪ್ರಮಾಣ ಪತ್ರವು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 25-6-2021ಕ್ಕೆ ಐದು ವರ್ಷಕ್ಕಿಂತ ಹಳೆಯದಾಗಿರಬಾರದು.

2) ಗ್ರಾಮೀಣ ಮೀಸಲಾತಿ :

- ಅ) ಗ್ರಾಮೀಣ ಮೀಸಲಾತಿಯನ್ನು ಕೋರುವ ಅಭ್ಯರ್ಥಿಯು ತರಗತಿ 1 ರಿಂದ 10ನೇ ತರಗತಿಯವರೆಗೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಭ್ಯಾಸ ಹೊಂದಿರಬೇಕು, ಮತ್ತು
- ಬಿ) ಅಭ್ಯರ್ಥಿಯು ವ್ಯಾಸಂಗ ಮಾಡಿದ ಸ್ಥಳವು ವ್ಯಾಸಂಗ ಮಾಡಿದ ಅವಧಿಯಲ್ಲಿ ಅಂದಿನ ಕರ್ನಾಟಕ ಪೌರ ನಿಗಮಗಳ ಅಧಿನಿಯಮ 1976ರ ಅಥವಾ ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ ಅಡಿಯಲ್ಲಿ ನಿರ್ದಿಷ್ಟಪಡಿಸಿದ ಒಂದು ದೊಡ್ಡ ನಗರ ಪ್ರದೇಶ, ಸಣ್ಣ ನಗರ ಪ್ರದೇಶ ಅಥವಾ ಪರಿವರ್ತನೆಯ ಹಂತದಲ್ಲಿರುವ ಪ್ರದೇಶಗಳ ಹೊರತಾಗಿ ಇತರ ಯಾವುದೇ ಪ್ರದೇಶದಲ್ಲಿರುವ ಶಾಲೆಯಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಯಾಗಿರಬೇಕು, ಮತ್ತು
- ಸಿ) ಗ್ರಾಮೀಣ ಮೀಸಲಾತಿಯನ್ನು ಕೋರುವ ಅಭ್ಯರ್ಥಿಯು ಕರ್ನಾಟಕ ಅಧಿಸೂಚನೆ ಸಂಖ್ಯೆ:ಸಿಆಸುಇ:08:ಸೆನೆ:2001, ದಿನಾಂಕ:13.02.2001ರ ಪ್ರಕಾರ ಮೇಲೆ ಪರಿಭಾಷಿಸಿದಂತೆ ತರಗತಿ 1 ರಿಂದ 10ನೇ ತರಗತಿಯವರೆಗೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಭ್ಯಾಸ ಹೊಂದಿರುವವರು ಸರ್ಕಾರಿ ಆದೇಶ ಸಂಖ್ಯೆ:ಸಿಆಸುಇ/96/ಸೆನೆ/2005, ದಿನಾಂಕ:10.08.2005ರಲ್ಲಿ ನಿಗದಿಪಡಿಸಿದ ನಮೂನೆ-2ರ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಶಾಲಾ ಮುಖ್ಯೋಪಾಧ್ಯಾಯರಿಂದ ಸಹಿ ಮಾಡಿಸಿ ಮತ್ತು ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲು ಸಹಿ ಮಾಡಿಸಿದ ಪ್ರಮಾಣ ಪತ್ರವನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಪಡೆಯುವುದು. (ನಮೂನೆ-1 (ನಾನ್-ಕ್ರೀಮಿ ಲೇಯರ್) ಮತ್ತು ನಮೂನೆ-2 ಇವುಗಳು ಗ್ರಾಮೀಣ ಮೀಸಲಾತಿ ಕೋರುವ ಸಾಮಾನ್ಯ ಅಭ್ಯರ್ಥಿಗಳಿಗೆ ಕಡ್ಡಾಯವಾಗಿರುತ್ತದೆ.)
- ಡಿ) ಅಂತೆಯೇ ಗ್ರಾಮೀಣ ಮೀಸಲಾತಿ ಕೋರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2ಎ, 2ಬಿ, 3ಎ, 3ಬಿ ಸೇರಿದ ಅಭ್ಯರ್ಥಿಗಳು ನಮೂನೆ-2ರಲ್ಲಿ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆದು ಸಲ್ಲಿಸುವುದು.

ಸೂಚನೆ : ಗ್ರಾಮೀಣ ಮೀಸಲಾತಿ ಕೋರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-2ಬಿ, ಪ್ರವರ್ಗ-3ಎ, ಪ್ರವರ್ಗ-3ಬಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳ ಮೀಸಲಾತಿ ಪ್ರಮಾಣ ಪತ್ರಗಳು ತಿರಸ್ಕೃತಗೊಂಡಲ್ಲಿ ಅಂತಹ ಅಭ್ಯರ್ಥಿಗಳು Non-Creamy Layer ಪ್ರಮಾಣ ಪತ್ರವನ್ನು ಹೊಂದಿರದಿದ್ದಲ್ಲಿ ಅವರು ಗ್ರಾಮೀಣ ಮೀಸಲಾತಿಗೂ ಅನರ್ಹರಾಗುತ್ತಾರೆ.

ಕೆ.ಎ.ಆರ್.ಪಿ. ಮೌಂಟೆಡ್ ಕಂಪನಿಯ ಆಂಗ್ಲ ಮತ್ತು ಕರ್ನಾಟಕ ಬ್ಯಾಂಡ್‌ನ ವಾದ್ಯಗಾರರ ಹುದ್ದೆಗಳ ಜೊತೆಗೆ ಬ್ಯಾಕ್‌ಲಾಗ್ ಹುದ್ದೆಗಳು ಸೇರಿ ವಾದ್ಯಗಾರರ ಹುದ್ದೆಗೆ ಅರ್ಜಿ ಸಲ್ಲಿಸುವ ಬಗ್ಗೆ ಮತ್ತು ಇತರ ವಿವರಗಳು.

ಲಗತ್ತುಗಳು:

- 1) ಅರ್ಹತಾ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ಸರ್ಟಿಫಿಕೇಟ್‌ಗಳ ಸ್ವಯಂ ದೃಢೀಕೃತ ಜೆರಾಕ್ಸ್ ಪ್ರತಿ. (ಅರ್ಜಿಯೊಂದಿಗೆ ಯಾವುದೇ ಮೂಲ ಪ್ರಮಾಣ ಪತ್ರಗಳನ್ನು ಸಲ್ಲಿಸುವ ಅಗತ್ಯವಿರುವುದಿಲ್ಲ. ಒಂದು ವೇಳೆ ಸಲ್ಲಿಸಿ, ಅವು ಕಳೆದುಹೋದರೆ ನೇಮಕಾತಿ ಸಮಿತಿಯು ಜವಾಬ್ದಾರಿಯಾಗುವುದಿಲ್ಲ.)
- 2) ಹುಟ್ಟಿದ ದಿನಾಂಕದ ಪ್ರಮಾಣ ಪತ್ರದ ಬಗ್ಗೆ (ಎಸ್.ಎಸ್.ಎಲ್.ಸಿ. ಅಥವಾ ವರ್ಗಾವಣೆ ಪತ್ರ (T.C.) ಅಥವಾ ಇತರ ದಾಖಲಾತಿಗಳ ಸ್ವಯಂ ದೃಢೀಕೃತ ಜೆರಾಕ್ಸ್ ಪ್ರಮಾಣ ಪತ್ರ)

- 3) 05/- ಅಂಚೆ ಚೀಟಿಯನ್ನು ಹಚ್ಚಿದ ಎರಡು ಲಕೋಟೆ 9"X4" (Envelope) ಯಲ್ಲಿ ನಿಮ್ಮ ಖಾಯಂ ಅಂಚೆಯ ವಿಳಾಸವನ್ನು ಬರೆದು ಅರ್ಜಿಯೊಂದಿಗೆ ಲಗತ್ತಿಸುವುದು.
- 4) ಅರ್ಜಿಯಲ್ಲಿ ಫೋಟೋ ಅಂಟಿಸಲು ನಿಗದಿಪಡಿಸಿರುವ ಜಾಗದಲ್ಲಿ ನಿಮ್ಮ ಇತ್ತೀಚಿನ (06 ತಿಂಗಳೊಳಗಿನ) ಭಾವಚಿತ್ರವನ್ನು ಅಂಟಿಸಿ ಅದರ ಮೇಲೆ ಪೂರ್ಣ ಸಹಿ ಮಾಡುವುದು.
- 5) ಯಾವುದೇ ಪ್ರವರ್ಗದ ಅಡಿಯಲ್ಲಿ ಮೀಸಲಾತಿ ಕೋರಿ ಅರ್ಜಿ ಸಲ್ಲಿಸುವವರು ಜಾತಿ ಪ್ರಮಾಣ ಪತ್ರದ ಸ್ವಯಂ ದೃಢೀಕೃತ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸತಕ್ಕದ್ದು.
- 6) ಮಾಜಿ ಸೈನಿಕರಾಗಿದ್ದಲ್ಲಿ ಸಂಬಂಧಪಟ್ಟ ಘಟಕದಿಂದ ಡಿಸ್‌ಚಾರ್ಜ್ ಪ್ರಮಾಣ ಪತ್ರ (ಅನ್ವಯಿಸಿದಲ್ಲಿ) (ಸ್ವಯಂ ದೃಢೀಕೃತ ಜೆರಾಕ್ಸ್ ಪ್ರಮಾಣ ಪತ್ರ)
- 7) ದೃಢೀಕೃತ ಆಧಾರ್‌ಕಾರ್ಡ್ ಪ್ರತಿ ಲಗತ್ತಿಸುವುದು.

ವಿಶೇಷ ಸೂಚನೆಗಳು :

1) ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ ಯಾವ ಹುದ್ದೆಗೆ ಮತ್ತು ಯಾವ ವಾದ್ಯಕ್ಕೆ ಅರ್ಜಿ ಸಲ್ಲಿಸುವರೋ ಆ ಹುದ್ದೆಗೆ (ಆಂಗ್ಲ ವಾದ್ಯಗಾರ ಹುದ್ದೆಗೆ / ಕರ್ನಾಟಕ ವಾದ್ಯಗಾರ ಹುದ್ದೆಗೆ / ಕರ್ನಾಟಕ ವಾದ್ಯಗಾರರ ಬ್ಯಾಕ್‌ಲಾಗ್ ಹುದ್ದೆಗೆ - _____ ವಾದ್ಯಕ್ಕೆ ಎಂದು) ಬರೆಯಬೇಕು. ಪ್ರತಿಯೊಂದಕ್ಕೂ ಪ್ರತ್ಯೇಕ ಅರ್ಜಿ ಸಲ್ಲಿಸಬೇಕು.

2) ಬ್ಯಾಕ್‌ಲಾಗ್ ಹುದ್ದೆಗಳಿಗೆ ಕನಿಷ್ಠ 29 ವರ್ಷ ವಯಸ್ಸಾಗಿರುವ ಹಾಗೂ ಗರಿಷ್ಠ 40 ವರ್ಷ ಮೀರಿರದ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. 29 ವರ್ಷದಿಂದ 40 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ದೊರಕದಿದ್ದಲ್ಲಿ 18 ವರ್ಷದಿಂದ 29 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು.

3) ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳ ಪರಿಶೀಲನಾ ಸಂದರ್ಭದಲ್ಲಿ ಅರ್ಜಿಯಲ್ಲಿ ನಮೂದಿಸಿರುವ ಎಲ್ಲಾ ಮಾಹಿತಿಗಳಿಗೆ ಪೂರಕವಾಗಿ ಸದರಿ ದಾಖಲಾತಿ / ಪ್ರಮಾಣ ಪತ್ರಗಳ ಮೂಲ ಪ್ರತಿಗಳನ್ನು ತಪ್ಪದೇ ಹಾಜರುಪಡಿಸಬೇಕು. ಇಲ್ಲದಿದ್ದಲ್ಲಿ ಸದರಿ ಸೌಲಭ್ಯಗಳನ್ನು ಅಭ್ಯರ್ಥಿಗಳು ಕಳೆದುಕೊಳ್ಳುತ್ತಾರೆ. ಆದರೆ ಅರ್ಜಿಯೊಂದಿಗೆ ಯಾವುದೇ ಮೂಲ ಪ್ರಮಾಣ ಪತ್ರಗಳನ್ನು ಸಲ್ಲಿಸುವ ಅಗತ್ಯವಿರುವುದಿಲ್ಲ.

4) ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಮೊದಲು ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ಶೈಕ್ಷಣಿಕ ಕನಿಷ್ಠ ವಿದ್ಯಾರ್ಹತೆಯನ್ನು ಹೊಂದಿರಲೇಬೇಕು.

5) ಪರೀಕ್ಷೆಗೆ ಪ್ರವೇಶವು ಸಂಪೂರ್ಣವಾಗಿ ತಾತ್ಕಾಲಿಕವಾಗಿರುತ್ತದೆ. ಪ್ರವೇಶ ಪತ್ರ ನೀಡಿದ ಮಾತ್ರಕ್ಕೆ ನೇಮಕಾತಿ ಸಮಿತಿಯು ನಿಮ್ಮ ಅಭ್ಯರ್ಥಿತನವನ್ನು ಅಂಗೀಕರಿಸಿದೆ ಎಂದು ಭಾವಿಸತಕ್ಕದ್ದಲ್ಲ. ಅಭ್ಯರ್ಥಿಗಳು ತಮ್ಮ ಮಾಹಿತಿಗಾಗಿ ಭರ್ತಿ ಮಾಡಿ ಸಲ್ಲಿಸಿದ ಅರ್ಜಿಯ ಒಂದು ಜೆರಾಕ್ಸ್ ಪ್ರತಿಯನ್ನು ತಮ್ಮೊಂದಿಗೆ ಇಟ್ಟುಕೊಳ್ಳಲು ಸಲಹೆ ನೀಡಿದೆ.

6) ಅಭ್ಯರ್ಥಿಗಳು ನೇಮಕಾತಿ ಸಮಿತಿಯು ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿಯೇ ಎಲ್ಲಾ ಅಂಕಗಳನ್ನು ಸ್ಪಷ್ಟವಾಗಿ ಭರ್ತಿ ಮಾಡತಕ್ಕದ್ದು. ಇತರೆ ಯಾವುದೇ ನಮೂನೆಗಳಲ್ಲಿ ಸಲ್ಲಿಸುವ, ಶುಲ್ಕ ಪಾವತಿಸದೇ ಸಲ್ಲಿಸಲ್ಪಡುವ, ಅಪೂರ್ಣವಾಗಿರುವ, ಸಹಿ ಮಾಡದ ಹಾಗೂ ಭಾವಚಿತ್ರ ಇಲ್ಲದೇ ಇರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ತಿರಸ್ಕೃತವಾದಲ್ಲಿ ತತ್ಸಂಬಂಧ ಯಾವುದೇ ರೀತಿಯ ಪತ್ರ ವ್ಯವಹಾರಕ್ಕೆ ಅವಕಾಶ ಇರುವುದಿಲ್ಲ.

7) ಲಿಖಿತ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ, ಸಂದರ್ಶನಗಳನ್ನು ಮೈಸೂರು ನಗರದಲ್ಲೇ ನಡೆಸಲಾಗುವುದು. ಇವುಗಳು ನಡೆಯುವ ಸ್ಥಳ, ದಿನಾಂಕ, ವೇಳೆಯನ್ನು ಕೆ.ಎ.ಆರ್.ಪಿ. ಮೌಂಟೆಡ್ ಕಂಪೆನಿ ಕಚೇರಿಯ ಸೂಚನಾ ಫಲಕದಲ್ಲಿ ಮತ್ತು ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ www.ksp.gov.in ನಲ್ಲಿ ಪ್ರಕಟಿಸಲಾಗುವುದು.

8) ಪ್ರಶ್ನೆಪತ್ರಿಕೆಯಲ್ಲಿ ಯಾವುದಾದರೂ ಮುದ್ರಣ ದೋಷವಾಗಿದ್ದಲ್ಲಿ ಅದನ್ನು ತಕ್ಷಣ ಪರಿವೀಕ್ಷಕರ ಗಮನಕ್ಕೆ ತರುವುದು. ಇದರ ಬಗ್ಗೆ ಪರೀಕ್ಷೆ ಮುಗಿದ ನಂತರ ನೇಮಕಾತಿ ಸಮಿತಿಗೆ ಸದರಿ ವಿಷಯದ ಬಗ್ಗೆ ತಿಳಿಸಿದಲ್ಲಿ ಅದನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ.

9) ಕರ್ನಾಟಕ ರಾಜ್ಯದ, ಕೇಂದ್ರ ಸರ್ಕಾರದ ಯಾವುದೇ ಸರ್ಕಾರಿ ಹಾಗೂ ಅರೆ ಸರ್ಕಾರಿ ಸಂಸ್ಥೆಯ ಸೇವೆಯಿಂದ ವಜಾಗೊಂಡಿರುವ ನೌಕರರು ನೇಮಕಾತಿಗೆ ಅರ್ಹರಲ್ಲ.

10) ಸುಳ್ಳು ಮಾಹಿತಿ ಅಥವಾ ನಕಲಿ ಪ್ರಮಾಣ ಪತ್ರ / ದಾಖಲಾತಿಗಳನ್ನು ಸಲ್ಲಿಸಿ ನೌಕರಿ ಪಡೆಯುವುದು, ಯಾವುದೇ ಸಂದರ್ಭದಲ್ಲಿ ಕಂಡುಬಂದಲ್ಲಿ, ಅದೇ ಹಂತದಲ್ಲಿ ಅವರನ್ನು ಯಾವುದೇ ಮುನ್ನೂಚನೆ ನೀಡದೆ ಅವರ ಅಭ್ಯರ್ಥಿತನವನ್ನು ರದ್ದುಗೊಳಿಸುವುದರ ಜೊತೆಗೆ ಅವರ ವಿರುದ್ಧ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು.

11) ಅಭ್ಯರ್ಥಿಯು ಹುದ್ದೆಗೆ ಅರ್ಜಿ ಸಲ್ಲಿಸಿದ ತಕ್ಷಣ ತಾನು ನಿಯಮ ಮತ್ತು ಅಧಿನಿಯಮಗಳಿಗೆ (Rules & Regulations) ಬದ್ಧನಾಗಿರುತ್ತಾನೆ ಎಂದು ಭಾವಿಸಲಾಗಿರುತ್ತದೆ. ಒಂದು ವೇಳೆ ತಾನು ಸದರಿ ಹುದ್ದೆಗೆ ಆಯ್ಕೆಯಾಗದ ಪಕ್ಷದಲ್ಲಿ ತದನಂತರ ಅದೇ ನಿಯಮಗಳನ್ನು ಪ್ರಶ್ನಿಸಲು ಬರುವುದಿಲ್ಲ.

12) ಕೆ.ಸಿ.ಎಸ್. (ಸಾಮಾನ್ಯ ನೇಮಕಾತಿ) ನಿಯಮಗಳು 1977ರಲ್ಲಿ ನಿರ್ದಿಷ್ಟಗೊಳಿಸಿರುವಂತೆ ಆಯ್ಕೆಯಾದ ಅಭ್ಯರ್ಥಿಯು ನೇಮಕಾತಿ ಆದೇಶ ನೀಡುವ ಮುನ್ನ ಪೂರ್ಣ ಪ್ರಮಾಣದ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ವೈದ್ಯಕೀಯಪರೀಕ್ಷೆಯಲ್ಲಿ ವಿಫಲರಾದ ಅಭ್ಯರ್ಥಿಗಳನ್ನು ಅನರ್ಹಗೊಳಿಸಲಾಗುವುದು.

ಅಧ್ಯಕ್ಷರು,
ಕರ್ನಾಟಕ ಸರ್ಕಾರ ಪೊಲೀಸ್ ವಾದ್ಯ ಸಲಹಾ
ಮಂಡಳಿ ಸಮಿತಿ ಹಾಗೂ
ಪೊಲೀಸ್ ಆಯುಕ್ತರು,
ಮೈಸೂರು ನಗರ.

(ಪ.ಜಾ/ಪ.ಪಂ ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮಾತ್ರ)

ನಮೂನೆ - ಡಿ

(ನಿಯಮ 3ಎ (2) (3) ನೋಡಿ)

ಅನುಸೂಚಿತ ಜಾತಿ ಅಥವಾ ಅನುಸೂಚಿತ ಬುಡಕಟ್ಟುಗಳಿಗೆ (ಪ.ಜಾ /ಪ.ಪಂ) ಸೇರಿದ ಅಭ್ಯರ್ಥಿಗಳಿಗೆ ನೀಡುವ
ಪ್ರಮಾಣ ಪತ್ರಗಳ ನಮೂನೆ

ಪ್ರಮಾಣ ಪತ್ರ

..... ರಾಜ್ಯದ / ಕೇಂದ್ರಾಡಳಿತ ಪ್ರದೇಶದ * ಜಿಲ್ಲೆಯ/ ವಿಭಾಗದ

..... ಗ್ರಾಮ / ಪಟ್ಟಣದ * ನಿವಾಸಿಯಾದ ಶ್ರೀ / ಶ್ರೀಮತಿ ಎಂಬುವವರ ಮಗ /

ಮಗಳಾದ ಶ್ರೀ / ಶ್ರೀಮತಿ ಇವರು ಅನುಸೂಚಿತ ಜಾತಿ / ಅನುಸೂಚಿತ ಬುಡಕಟ್ಟು * ಎಂದು

ಮಾನ್ಯ ಮಾಡಲಾಗಿರುವ ಜಾತಿ / ಬುಡಕಟ್ಟಿಗೆ * ಸೇರಿರುತ್ತಾರೆಯೆಂದು ಪ್ರಮಾಣೀಕರಿಸಲಾಗಿದೆ.

* ಸಂವಿಧಾನ (ಅನುಸೂಚಿತ ಜಾತಿಗಳು) ಆದೇಶ, 1950

* ಸಂವಿಧಾನ (ಅನುಸೂಚಿತ ಬುಡಕಟ್ಟುಗಳು) ಆದೇಶ, 1950

* ಸಂವಿಧಾನ (ಅನುಸೂಚಿತ ಜಾತಿ) (ಕೇಂದ್ರಾಡಳಿತ ಪ್ರದೇಶಗಳು) ಆದೇಶ, 1950

* ಸಂವಿಧಾನ (ಅನುಸೂಚಿತ ಬುಡಕಟ್ಟುಗಳು) (ಕೇಂದ್ರಾಡಳಿತ ಪ್ರದೇಶಗಳು) ಆದೇಶ, 1951

(ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಪಟ್ಟಿ (ಮಾರ್ಪಾಡು) ಆದೇಶ 1956, ಮುಂಬಯಿ ರಾಜ್ಯ ಪುನರ್ ರಚನಾ

ಅಧಿ ನಿಯಮ, 1960, ಪಂಜಾಬ್ ರಾಜ್ಯ ಪುನರ್ ರಚನಾ ಅಧಿನಿಯಮ, 1966, ಹಿಮಾಚಲ ಪ್ರದೇಶ ರಾಜ್ಯ ಅಧಿನಿಯಮ, 1970

ಮತ್ತು ಈಶಾನ್ಯ ಪ್ರದೇಶಗಳ (ಪುನರ್ ರಚನಾ ಅಧಿನಿಯಮ, 1971ರ ಮೂಲಕ ತಿದ್ದುಪಡಿಯಾದಂತೆ).

* ಸಂವಿಧಾನ

* ಸಂವಿಧಾನ (ಜಮ್ಮು ಮತ್ತು ಕಾಶ್ಮೀರ) ಅನುಸೂಚಿತ ಜಾತಿಗಳ ಆದೇಶ, 1956

* ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ (ತಿದ್ದುಪಡಿ) ಅಧಿನಿಯಮ, 1976ರ ಮೂಲಕ ತಿದ್ದುಪಡಿಯಾದಂತೆ

ಸಂವಿಧಾನ (ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ) ಅನುಸೂಚಿತ ಬುಡಕಟ್ಟುಗಳ ಆದೇಶ, 1959.

* ಸಂವಿಧಾನ (ದಾದರ್ ಮತ್ತು ನಗರ ಹವೇಲಿ) ಅನುಸೂಚಿತ ಜಾತಿಗಳ ಆದೇಶ, 1962

* ಸಂವಿಧಾನ (ಪಾಂಡಿಚೇರಿ) ಅನುಸೂಚಿತ ಜಾತಿಗಳ ಆದೇಶ, 1964

* ಸಂವಿಧಾನ (ಅನುಸೂಚಿತ ಬುಡಕಟ್ಟುಗಳ) (ಉತ್ತರ ಪ್ರದೇಶ) ಆದೇಶ, 1967

* ಸಂವಿಧಾನ (ಗೋವಾ, ದಮನ್ ಮತ್ತು ದೀವ್) ಅನುಸೂಚಿತ ಜಾತಿ / ಬುಡಕಟ್ಟುಗಳ ಆದೇಶ 1988

* ಸಂವಿಧಾನ (ನಾಗಾಲ್ಯಾಂಡ್) ಅನುಸೂಚಿತ ಬುಡಕಟ್ಟುಗಳ ಆದೇಶ

2. ಶ್ರೀ / ಶ್ರೀಮತಿ / ಕುಮಾರಿ* ಮತ್ತು /

ಅಥವಾ ಅವನ* / ಅವಳ* ಕುಟುಂಬವು ರಾಜ್ಯ / ಕೇಂದ್ರಾಡಳಿತ

ಪ್ರದೇಶದ ಜಿಲ್ಲಾ / ವಿಭಾಗದ ಗ್ರಾಮ / ಪಟ್ಟಣದ ಸಾಮಾನ್ಯ ನಿವಾಸಿ

(ಗಳು)

ಸಹಿ

ತಹಶೀಲ್ದಾರರು

ಸ್ಥಳ :
ದಿನಾಂಕ :

ಪದನಾಮ
ಕಛೇರಿಯ ಮೊಹರಿನೊಂದಿಗೆ

ರಾಜ್ಯ / ಕೇಂದ್ರಾಡಳಿತ ಪ್ರದೇಶ*

ಅನ್ವಯವಾಗದಿರುವ ಪದಗಳನ್ನು ದಯವಿಟ್ಟು ಬಿಟ್ಟು ಬಿಡಿ / ಹೊಡೆದು ಹಾಕಿ

ಸೂಚನೆ : ಇಲ್ಲಿ ಉಪಯೋಗಿಸಿದ "ಸಾಮಾನ್ಯ ನಿವಾಸಿಗಳೂ" ಎಂಬ ಪದಾವಳಿಯು ಪ್ರಜಾ ಪ್ರಾತಿನಿಧ್ಯ ಅಧಿನಿಯಮ, 1950ರ 20ನೇ ಪ್ರಕರಣದಲ್ಲಿರುವ ಅರ್ಥವನ್ನೇ ಹೊಂದಿರುತ್ತದೆ. ಭಾರತ ಸರ್ಕಾರದ ಪತ್ರ ಸಂಖ್ಯೆ ಬಿಸಿ 12028 / 2/ 76-ಎಸ್‌ಸಿಟಿ-1 ಗೃಹ ಮಂತ್ರಾಲಯದ ಅನುಸಾರವಾಗಿ, ಅಂಥ ಪ್ರಮಾಣ ಪತ್ರಗಳನ್ನು ನೀಡಲು ಸಕ್ಷಮವಾಗಿರುವುದಕ್ಕಾಗಿ, ಭಾರತ ಸರ್ಕಾರದ (ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ) ಪತ್ರ ಸಂಖ್ಯೆ 13.02.74 ಇಎಸ್‌ಸಿಟಿ (ಎಸ್‌ಸಿಟಿ) ದಿನಾಂಕ 5ನೇ ಆಗಸ್ಟ್ 1975ರಲ್ಲಿ ನಮೂದಿಸಿದ ಪ್ರಾಧಿಕಾರಿಯು, ರಾಷ್ಟ್ರಪತಿಗಳು ಸಂಬಂಧಪಟ್ಟ ಆದೇಶದ ಅಧಿಸೂಚನೆಯನ್ನು ಹೊರಡಿಸಿದ ಸಮಯದಲ್ಲಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ ವ್ಯಕ್ತಿಯು, ತನ್ನ ಖಾಯಂ ವಾಸ ಸ್ಥಳವನ್ನು ಹೊಂದಿದ್ದ ಸ್ಥಳಕ್ಕೆ ಸೇರಿದವರೊಬ್ಬರಾಗಿರತಕ್ಕದ್ದು. ಆದೇ ರೀತಿಯಲ್ಲಿ, ಒಂದು ತಾಲ್ಲೂಕಿನ ರೆವಿನ್ಯೂ ಪ್ರಾಧಿಕಾರಿಯು ಇನ್ನೊಂದು ತಾಲ್ಲೂಕಿಗೆ ಸೇರಿದ ವ್ಯಕ್ತಿಗಳಿಗೆ ಸಂಬಂಧಪಟ್ಟ ಪ್ರಮಾಣ ಪತ್ರವನ್ನು ನೀಡಲು ಸಕ್ಷಮ ಪ್ರಾಧಿಕಾರಿಯಾಗುವುದಿಲ್ಲ.

(ಪ್ರವರ್ಗ - 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮಾತ್ರ)

ನಮೂನೆ - ಇ

(ನಿಯಮ 3ಎ (2) (3) ನೋಡಿ)

ಹಿಂದುಳಿದ ವರ್ಗಗಳಿಗೆ (ಪ್ರವರ್ಗ-1) ಸೇರಿದ ಅಭ್ಯರ್ಥಿಗೆ ನೀಡುವ ಪ್ರಮಾಣ ಪತ್ರ

..... ಗ್ರಾಮ / ಪಟ್ಟಣದ / ನಗರ ನಿವಾಸಿಯಾದ ಶ್ರೀ
/ ಶ್ರೀಮತಿ ಇವರ ಮಗ / ಮಗಳು / ಪತ್ನಿ / ಪತಿಯಾದ ಶ್ರೀ / ಶ್ರೀಮತಿ
..... ಇವರು ಹಿಂದುಳಿದ ವರ್ಗಗಳ (ಪ್ರವರ್ಗ) ಜಾತಿಯ
..... ಉಪ ಜಾತಿಗೆ

ಸೇರಿರುತ್ತಾರೆಂದು ಪ್ರಮಾಣೀಕರಿಸಲಾಗಿದೆ.

ಸ್ಥಳ :

ದಿನಾಂಕ :

ತಹಶೀಲ್ದಾರರು

ತಾಲ್ಲೂಕು ಕಛೇರಿಯ ಮೊಹರು

(ಪ್ರವರ್ಗ - 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ಮಾತ್ರ)

ನಮೂನೆ - ಎಫ್

(ನಿಯಮ 3ಎ (2) (3)ನ್ನು ನೋಡಿ)

ಹಿಂದುಳಿದ ವರ್ಗಗಳಿಗೆ (2ಎ, 2ಬಿ, 3ಎ, 3ಬಿ) ಸೇರಿದ ಅಭ್ಯರ್ಥಿಗಳಿಗೆ ನೀಡುವ ಆದಾಯ ಮತ್ತು
ಜಾತಿ ಪ್ರಮಾಣ ಪತ್ರ

..... ರಲ್ಲಿ ವಾಸವಾಗಿರುವ ಶ್ರೀ / ಶ್ರೀಮತಿ ಇವರ ಮಗ
/ ಮಗಳು / ಪತಿ / ಪತ್ನಿಯಾದ ಶ್ರೀ/ಶ್ರೀಮತಿ/ಕುಮಾರಿ ಇವರು ಮತ್ತು ಆತನ / ಅವಳ ತಂದೆ / ತಾಯಿ / ಪೋಷಕರು/ಪತ್ನಿ/ಪತಿಯು, ಸರ್ಕಾರಿ ಆದೇಶಗಳ

ಸಂಖ್ಯೆ ಎಸ್‌ಡಬ್ಲ್ಯೂಡಿ 225 ಬಿಸಿಎ 2000, ದಿನಾಂಕ:30.03.2002ರಲ್ಲಿ

ನಿರ್ದಿಷ್ಟ ಪಡಿಸಿದ ಮೇಲುಸ್ತರದ (ಕ್ರಿಮಿ ಲೇಯರ್) ವ್ಯಾಪ್ತಿಯಲ್ಲಿ ಬರುವುದಿಲ್ಲವೆಂದು ;

ಅಭ್ಯರ್ಥಿಯಾಗಲಿ ಅಥವಾ ಆತನ / ಆಕೆಯ ತಂದೆ ತಾಯಿ/ಪೋಷಕರಾಗಲಿ / ಪತ್ನಿ / ಪತಿಯಾಗಲಿ, ಸರ್ಕಾರದ ಸೇವೆಯಲ್ಲಿ 1ನೇ

ದರ್ಜೆಯ ಅಥವಾ 2ನೇ ದರ್ಜೆಯ ಅಧಿಕಾರಿಯಾಗಿಲ್ಲವೆಂದು ;

ಅಥವಾ

ಸಾರ್ವಜನಿಕ ವಲಯ ಉದ್ಯಮದಲ್ಲಿ ತತ್ಸಮಾನವಾದ ಹುದ್ದೆಯನ್ನು ಹೊಂದಿರುವುದಿಲ್ಲ ;

ಅಥವಾ

ಖಾಸಗಿ ನಿಯೋಜಕರ ಕೈಗಳಿಗೆ, 2ನೇ ದರ್ಜೆಯ ಅಧಿಕಾರಿಯ ಸಂಬಳಕ್ಕಿಂತ (ವೇತನ ಶ್ರೇಣಿ ₹1400-21600/-ಪ್ರಾರಂಭಿಕ ಹಂತ)

ಕಡಿಮೆಯಿಲ್ಲದ ಸಂಬಳವನ್ನು ಪಡೆಯುವ ನೌಕರನಾಗಿಲ್ಲವೆಂದು

ಅಥವಾ

ಆತನ/ಆಕೆಯ ತಂದೆ ತಾಯಿ/ಪೋಷಕರು/ಪತ್ನಿ/ಪತಿಯ ಆದಾಯವು ಎರಡು ಲಕ್ಷ ಮೀರುವುದಿಲ್ಲವೆಂದು ;

ಅಥವಾ

ಕರ್ನಾಟಕ ಭೂ ಸುಧಾರಣಾ ಅಧಿನಿಯಮ 1961ರಲ್ಲಿ ನಿಗದಿಪಡಿಸಿರುವಂತೆ ಆತನ/ಆಕೆಯ ತಂದೆ ತಾಯಿ/ಪೋಷಕರು/ಪತ್ನಿ/ಪತಿಯು

ಮಾರಾಟ ತೆರಿಗೆದಾರನಲ್ಲ ಅಥವಾ ಆತನ/ಆಕೆಯ ತಂದೆ ತಾಯಿ/ಪೋಷಕರು/ಪತ್ನಿ/ಪತಿಯು ಅಥವಾ ಇವರಿಬ್ಬರೂ 10 ಯುನಿಟ್‌ಗಿಂತ

ಹೆಚ್ಚಿನ ಕೃಷಿ ಭೂಮಿ ಅಥವಾ 25 ಎಕರೆಗಳಿಗಿಂತ ಹೆಚ್ಚಿನ ಪ್ಲಾಂಟೇಶನ್ ಭೂಮಿಯನ್ನು ಹೊಂದಿರುವುದಿಲ್ಲವೆಂದು ಪ್ರಮಾಣೀಕರಿಸಲಾಗಿದೆ. ಸರ್ಕಾರಿ ಆದೇಶ ಸಂಖ್ಯೆ ಎಸ್‌ಡಬ್ಲ್ಯೂಡಿ 225 ಬಿಸಿಎ
2000, ದಿನಾಂಕ 30.03.2002ರ ಅನ್ವಯ

ಶ್ರೀ/ಶ್ರೀಮತಿ/ಕುಮಾರಿ ಇವರು ಜಾತಿಗೆ ಸೇರಿದ

ಉಪಜಾತಿಯವರಾಗಿದ್ದು ಸರ್ಕಾರಿ ಆದೇಶ ಸಂಖ್ಯೆ ಎಸ್‌ಡಬ್ಲ್ಯೂಡಿ 225 ಬಿಸಿಎ 2000, ದಿನಾಂಕ 30.03.2002ರ ಅನ್ವಯ ಹಿಂದುಳಿದ ವರ್ಗಗಳ ಪ್ರವರ್ಗ (2ಎ, 2ಬಿ,
3ಎ, 3ಬಿ) ಸೇರಿರುತ್ತಾರೆ.

ಸ್ಥಳ :

ದಿನಾಂಕ : .

ತಹಶೀಲ್ದಾರರು

..... ತಾಲ್ಲೂಕು

ಕಛೇರಿಯ ಮೊಹರು



ಕರ್ನಾಟಕ ರಾಜ್ಯ ಪೊಲೀಸ್
ಕಮಾಂಡಿಂಗ್‌ರವರ ಕಚೇರಿ, ಕೆ.ಎ.ಆರ್.ಪಿ. ಮೌಂಟೆಡ್ ಕಂಪನಿ,
ಲಲಿತಮಹಲ್ ರಸ್ತೆ, ಮೈಸೂರು-570 011.

ಭಾವ ಚಿತ್ರ

ಆಂಗ್ಲ ಮತ್ತು ಕರ್ನಾಟಕ ವಾದ್ಯಗಾರರ ಹಾಗೂ ಕರ್ನಾಟಕ ವಾದ್ಯಗಾರರ ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿ - ಅರ್ಜಿ ನಮೂನೆ
ಅಧಿಸೂಚನೆ ಸಂಖ್ಯೆ:ಸಿಬ್ಬಂದಿ/20/ಕೆಎಆರ್‌ಪಿ/2015-16 ದಿನಾಂಕ: .05.2021

ಯಾವ ಹುದ್ದೆಗಾಗಿ ಅರ್ಜಿ : ಆಂಗ್ಲ / ಕರ್ನಾಟಕ ವಾದ್ಯಗಾರ / ಕರ್ನಾಟಕ ವಾದ್ಯವೃಂದದ ಬ್ಯಾಕ್‌ಲಾಗ್ ಹುದ್ದೆ
ಯಾವ ವಾದ್ಯ :

ಕ್ರ.ಸಂ.	ಒದಗಿಸಬೇಕಾದ ಮಾಹಿತಿ	ಅಭ್ಯರ್ಥಿಯ ವಿವರ
1.	ಅಭ್ಯರ್ಥಿಯ ಪೂರ್ಣ ಹೆಸರು (ದಪ್ಪವಾಗಿ ಬಿಡಿ ಅಕ್ಷರಗಳಲ್ಲಿ ಬರೆಯಬೇಕು)	
2.	ತಂದೆಯ ಹೆಸರು ಮತ್ತು ವೃತ್ತಿ	
3.	ಅಭ್ಯರ್ಥಿಯ ಪೂರ್ಣ ವಿಳಾಸ (ಅಂಚೆಯ ಪಿನ್‌ಕೋಡ್ ತಪ್ಪದೆ ನಮೂದಿಸಿ)	
4.	ಜನ್ಮ ದಿನಾಂಕ (ಎಸ್.ಎಸ್.ಎಲ್.ಸಿ./ ಟಿ.ಸಿ.) ಹಾಗೂ ವಿದ್ಯಾರ್ಹತೆ ಪ್ರಮಾಣ ಪತ್ರ (ಸಂಗೀತದ ಬಗ್ಗೆ ಸೂಕ್ತ ದಾಖಲಾತಿ ಒದಗಿಸಿ)	
5.	ಜನ್ಮಸ್ಥಳ, ತಾಲ್ಲೂಕು, ಜಿಲ್ಲೆ, ರಾಜ್ಯ (ಪೂರ್ಣ ಮಾಹಿತಿಗಾಗಿ)	
6.	ಜಾತಿ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಥವಾ ಇತರೆ ವರ್ಗಕ್ಕೆ ಸೇರಿದ್ದರ ಬಗ್ಗೆ (ಸೂಕ್ತ ಪ್ರಾಧಿಕಾರದಿಂದ ಪಡೆದಿರುವ ಇತ್ತೀಚಿನ ಪ್ರಮಾಣಪತ್ರ ನಿಗದಿತ ನಮೂನೆಯಲ್ಲಿ ದೃಢೀಕರಿಸಿ ಲಗತ್ತಿಸಬೇಕು)	
7.	ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದಾರೆ (ಆಂಗ್ಲ / ಕರ್ನಾಟಕ ವಾದ್ಯಗಾರ / ಕರ್ನಾಟಕ ವಾದ್ಯವೃಂದದ ಬ್ಯಾಕ್‌ಲಾಗ್)	
8.	ಯಾವ ವಾದ್ಯೋಪಕರಣದ (Instrument) ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರಿ	
9.	ಆಧಾರ್ ಕಾರ್ಡ್ ಸಂಖ್ಯೆ (ದೃಢೀಕೃತ ಪ್ರತಿ ಲಗತ್ತಿಸುವುದು)	
10.	ನುಡಿಸುವ ವಾದ್ಯದ ಅನುಭವದ ಮಾಹಿತಿ ನೀಡಿ	
11.	ಬ್ಯಾಂಕ್ ಡಿ.ಡಿ.ಸಂಖ್ಯೆ, ದಿನಾಂಕ ಮತ್ತು ಪಾವತಿಸಿದ ಮೊತ್ತದ ವಿವರ	

ಅಭ್ಯರ್ಥಿಯ ಸಹಿ

೧೦೦೨

ಕರ್ನಾಟಕ ರಾಜ್ಯಪತ್ರ, ಶುಕ್ರವಾರ, ೧೮, ಜೂನ್, ೨೦೨೧

ಭಾಗ ೬ಎ

ಘೋಷಣೆ

1. ಅರ್ಜಿಯಲ್ಲಿ ತಿಳಿಸಿರುವ ವಿವರಗಳು ನನಗೆ ತಿಳಿದ ಮಟ್ಟಿಗೆ ಮತ್ತು ನಾನು ನಂಬುವಷ್ಟರ ಮಟ್ಟಿಗೆ ನಿಜವೆಂದು, ಪೂರ್ಣವೆಂದು ಮತ್ತು ಸರಿಯೆಂದೆಂದು ಈ ಮೂಲಕ ಘೋಷಿಸುತ್ತೇನೆ. ನಾನು ನೀಡಲಾದ ಯಾವುದೇ ಮಾಹಿತಿಯು ಪರಿಶೀಲನೆ/ನೇಮಕಾತಿ ಮುಂಚೆ, ನಡೆಯುವಾಗ ಅಥವಾ ತರುವಾಯ ಸುಳ್ಳು/ತಪ್ಪೆಂದು ಕಂಡುಬಂದ ಸಂದರ್ಭದಲ್ಲಿ ಅಥವಾ ಅನರ್ಹತೆ ಪತ್ತೆಯಾದ ಸಂದರ್ಭದಲ್ಲಿ ನೇಮಕಾತಿ ಸಮಿತಿಯು ನನ್ನ ವಿರುದ್ಧ ನಿಯಮಾನುಸಾರ ಕ್ರಮಕೈಗೊಳ್ಳಬಹುದೆಂದು ನನಗೆ ತಿಳಿದಿರುತ್ತದೆ.
2. ನಾನು ಅಧಿಸೂಚನೆಯಲ್ಲಿ ನಮೂದಿಸಿರುವ ನಿಯಮ ಮತ್ತು ವಿನಿಮಯಗಳನ್ನು ಹಾಗೂ ಎಲ್ಲಾ ಷರತ್ತುಗಳನ್ನು ಜಾಗರೂಕತೆಯಿಂದ ಓದಿರುತ್ತೇನೆ ಮತ್ತು ಅವುಗಳಿಗೆ ಬದ್ಧನಾಗಿದ್ದು, ಕಟ್ಟುನಿಟ್ಟಾಗಿ ಪಾಲಿಸುತ್ತೇನೆಂದು ಘೋಷಿಸುತ್ತೇನೆ. ನಾನು ಅರ್ಜಿ ಸಲ್ಲಿಸಿದ ಹುದ್ದೆಯ ನೇಮಕಾತಿ ನಿಗದಿಪಡಿಸಿದ ವಯೋಮಿತಿ, ವಿದ್ಯಾರ್ಹತೆ ಮುಂತಾದ ಇತರೆ ಎಲ್ಲಾ ಅರ್ಹತಾ ಷರತ್ತುಗಳನ್ನು ಪೂರೈಸಿರುತ್ತೇನೆ. ನಾನು ಈ ಪ್ರಕ್ರಿಯೆಯಲ್ಲಿ ಹಾಜರಾಗಲು ಈ ಹಿಂದೆ ಉಚ್ಚಾಟಿಸಲ್ಪಟ್ಟಿಲ್ಲವೆಂದು ಈ ಮೂಲಕ ಘೋಷಿಸುತ್ತೇನೆ.
3. ನಾನು ಈ ಹುದ್ದೆಯ ಆಯ್ಕೆಯ ಸಲುವಾಗಿ ಅರ್ಜಿ ಸಲ್ಲಿಸುತ್ತಿರುವುದು ಈ ಹುದ್ದೆಯ ನಿಯಮ ಮತ್ತು ವಿನಿಮಯಗಳನ್ನು ಒಪ್ಪಿಕೊಂಡಂತೆ ಆಗಿರುತ್ತದೆಂದು ನನಗೆ ಸಂಪೂರ್ಣವಾಗಿ ತಿಳಿದಿರುತ್ತದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಆಯ್ಕೆಯಾಗದಿದ್ದಲ್ಲಿ, ಪಾಲ್ಗೊಂಡಿರುವ ಈ ನೇಮಕಾತಿ ನಿಯಮ ಮತ್ತು ವಿನಿಮಯಗಳನ್ನು ಪ್ರಶ್ನಿಸುವುದಿಲ್ಲವೆಂದು ಈ ಮೂಲಕ ಘೋಷಿಸುತ್ತೇನೆ.

ದಿನಾಂಕ:

ಅಭ್ಯರ್ಥಿಯ ಸಹಿ

PR-120